



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 000116

Bangalore Development Authority

GST : 29AAALV0060D1ZS

ಬೆಂಗಳೂರು/ನಯೋಸ/PRL-02/ 1461 /2021-22.

ದಿನಾಂಕ: 20/12/2021

ಸಂಖ್ಯೆ:
No:

C.N. 153413

Date:

ಕಾರ್ಯದೇಶ

ವಿಷಯ:- ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೊಬಳಿ, ಹುಸ್ಕೂರು ಗ್ರಾಮದ ಸರ್ವೆ ನಂ. 172/5ಎ1 ರಲ್ಲಿನ 01 ಎಕರೆ 18 ಗುಂಟೆ ವಿಸ್ತೀರ್ಣದ ಪ್ರದೇಶದ ಪೈಕಿ ಅನುಭವದಲ್ಲಿ ಇರುವಂತೆ 01 ಎಕರೆ 16½ ಗುಂಟೆ ಪ್ರದೇಶಕ್ಕೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯನ್ನು Demarcation & Development ಉದ್ದೇಶಕ್ಕಾಗಿ ಶ್ರೀ ಕೆ.ಜೆ. ಜಾರ್ಜ್ ರವರ ಪರವಾಗಿ ಅನುಮೋದನೆ ನೀಡುವ ಬಗ್ಗೆ.

ಉಲ್ಲೇಖ

1. ಅರ್ಜಿದಾರರ ಮನವಿ ದಿನಾಂಕ 08.04.2021.
2. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ಠರಾವು ಸಂಖ್ಯೆ 70/2021, ದಿನಾಂಕ 17.07.2021.
3. ಈ ಕಛೇರಿಯ ಪತ್ರ ಸಂಖ್ಯೆಬೆಂಗಳೂರು/ನಯೋಸ/PRL-02/686/2021-22, ದಿನಾಂಕ 30.07.2021.
4. ಕೆನರಾ ಬ್ಯಾಂಕ್ ಚಲನ್ ನಂ. 9103 ಮತ್ತು 9105, ದಿನಾಂಕ 31.08.2021.
5. ಈ ಕಛೇರಿ ಅನೌಪಚಾರಿಕ ಟಿಪ್ಪಣಿ ಸಂಖ್ಯೆ ಬೆಂಗಳೂರು/ ನಯೋಸ/ PRL-02/993/2021-22, ದಿನಾಂಕ 16.09.2021.
6. ಹಿರಿಯ ಉಪ ನೋಂದಣಾಧಿಕಾರಿ, ಸರ್ಜಾಪುರ, ಬಸವನಗುಡಿ ನೊಂದಣಿ ಜಿಲ್ಲೆ ಇಲ್ಲಿ ನೊಂದಾಯಿಸಲ್ಪಟ್ಟ ಪರಿತ್ಯಾಜನಾ ಪತ್ರ ಸಂಖ್ಯೆ SRJ-1-03507-2021-22, ಸಿ.ಡಿ. ನಂ. SRJD950, ದಿನಾಂಕ 04.10.2021.

ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೊಬಳಿ, ಹುಸ್ಕೂರು ಗ್ರಾಮದ ಸರ್ವೆ ನಂ. 172/5ಎ1 ರಲ್ಲಿನ ಅನುಭವದಂತೆ ಇರುವ 01 ಎಕರೆ 18 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ತಾತ್ಕಾಲಿಕ ಖಾಸಗಿ ವಸತಿ ಬಡಾವಣೆ ನಕ್ಷೆ ಅನುಮೋದಿಸುವಂತೆ ಶ್ರೀ ಕೆ.ಜೆ. ಜಾರ್ಜ್ ರವರು ಕೋರಿದ್ದಾರೆ.

ಸದರಿ ಪ್ರಸ್ತಾವನೆಯನ್ನು ಉಲ್ಲೇಖ [2] ರಂತೆ ದಿನಾಂಕ 17.07.2021ರಂದು ನಡೆದ ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ವಿಷಯ ಸಂಖ್ಯೆ 70/2021 ರಲ್ಲಿ ಮಂಡಿಸಿ ಚರ್ಚಿಸಲಾಯಿತು. ಚರ್ಚೆಯ ನಂತರ ಅರ್ಜಿದಾರರು ಸಲ್ಲಿಸಿರುವ ವಸತಿ ಬಡಾವಣೆ ನಕ್ಷೆಯು ವಲಯ ನಿಯಮಾವಳಿಗೆ ಅನುಗುಣವಾಗಿರುವುದರಿಂದ ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೊಬಳಿ, ಹುಸ್ಕೂರು ಗ್ರಾಮದ ಸರ್ವೆ ನಂ. 172/5ಎ1 ರಲ್ಲಿನ ಒಟ್ಟು 01 ಎಕರೆ 18 ಗುಂಟೆ ವಿಸ್ತೀರ್ಣದ ಪ್ರದೇಶಕ್ಕೆ ವಸತಿ ವಿನ್ಯಾಸ ನಕ್ಷೆಯನ್ನು ಕೆಟಿಸಿಪಿ ಕಾಯ್ದೆ 1961 ರ ಕಲಂ 17 (2-A), ಬಿಡಿಎ ಕಾಯ್ದೆ 1976 ರ ಕಲಂ 32 ಹಾಗೂ ವಲಯ ನಿಯಮಾವಳಿ Chapter 4.13.2 (iii) ಮತ್ತು 6.1 ರಂತೆ ಅನುಮೋದಿಸಲು ತೀರ್ಮಾನಿಸಿ, ನಿಯಮಾನುಸಾರ ಮುಂದಿನ ಕ್ರಮವಹಿಸುವ ಅಧಿಕಾರವನ್ನು ಆಯುಕ್ತರಿಗೆ ಪ್ರತ್ಯಾಯೋಜಿಸಲು ನಿರ್ದಯಿಸಲಾಗಿರುತ್ತದೆ.

ಟಿ.ಚೌಡಯ್ಯ ರಸ್ತೆ, ಕುಮಾರಪಾರ್ಕ್ ಪಶ್ಚಿಮ, ಬೆಂಗಳೂರು 560020
T. Chowdaiah Road, Kumarapark West, Bangalore 560020

ಪ್ರಾಧಿಕಾರದ ನಗರ ಯೋಜನಾ ಸಮಿತಿ ಸಭೆಯ ತೀರ್ಮಾನದಂತೆ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆ ಅನುಮೋದನೆ ಸಂಬಂಧ ಅರ್ಜಿದಾರರಿಗೆ ವಿವಿಧ ಶುಲ್ಕಗಳ ಬಾಬು ₹.09,74,900/- [₹.ಒಂಭತ್ತು ಲಕ್ಷದ ಎಪ್ಪತ್ತನಾಲ್ಕು ಸಾವಿರದ ಒಂಭೈನೂರು ಮಾತ್ರ] ಗಳನ್ನು ಪ್ರಾಧಿಕಾರಕ್ಕೆ ಪಾವತಿಸಲು ಉಲ್ಲೇಖ [3] ಈ ಕಛೇರಿ ಪತ್ರದಲ್ಲಿ ತಿಳಿಸಲಾಗಿತ್ತು.

ಅದರಂತೆ ಉಲ್ಲೇಖ [4] ರಲ್ಲಿ ಅರ್ಜಿದಾರರು ದಿನಾಂಕ 31.08.2021 ರಂದು ₹.09,74,900/- [₹.ಒಂಭತ್ತು ಲಕ್ಷದ ಎಪ್ಪತ್ತನಾಲ್ಕು ಸಾವಿರದ ಒಂಭೈನೂರು ಮಾತ್ರ] ಗಳನ್ನು ಕೆನರಾ ಬ್ಯಾಂಕ್, ಕುಮಾರ ಪಾರ್ಕ್ ಬೆಂಗಳೂರು ಇಲ್ಲಿ ಚೆಲನ್ ನಂ. 9103 ಮತ್ತು 9105 ರ ಮೂಲಕ ಪಾವತಿಸಿರುತ್ತಾರೆ. ಸದರಿ ಮೊತ್ತವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂದಾಯವಾಗಿರುವ ಬಗ್ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕ ವಿಭಾಗದವರು ದಿನಾಂಕ 22.10.2021 ರಂದು ದೃಢೀಕರಿಸಿರುತ್ತಾರೆ.

ತಾತ್ಕಾಲಿಕ ಕರಡು ವಸತಿ ಬಡಾವಣೆ ನಕ್ಷೆಯಲ್ಲಿನ ಉದ್ಯಾನವನ / ಬಯಲುಜಾಗ ಮತ್ತು ರಸ್ತೆ ಪ್ರದೇಶಗಳನ್ನು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಹಸ್ತಾಂತರಿಸುವಂತೆ ಅರ್ಜಿದಾರರಿಗೆ ಮತ್ತು ಸದರಿ ಪ್ರದೇಶಗಳನ್ನು ಹಸ್ತಾಂತರಿಸಿಕೊಳ್ಳುವಂತೆ ಕಾರ್ಯಪಾಲಕ ಅಭಿಯಂತರರು [ಪೂರ್ವವಿಭಾಗ], ಇವರಿಗೆ ಉಲ್ಲೇಖ [5] ರ ಈ ಕಛೇರಿಯ ಪತ್ರಗಳಲ್ಲಿ ತಿಳಿಸಲಾಗಿತ್ತು.

ಉಲ್ಲೇಖ [6] ರಂತೆ ತಾತ್ಕಾಲಿಕ ಕರಡು ವಸತಿ ಬಡಾವಣೆ ನಕ್ಷೆಯಲ್ಲಿನ ಉದ್ಯಾನವನ / ಬಯಲುಜಾಗ, ರಸ್ತೆ ಪ್ರದೇಶಗಳನ್ನು ದಿನಾಂಕ 04.10.2021 ರಂದು ನೋಂದಾಯಿತ ಪರಿತ್ಯಜನಾ ಪತ್ರದ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹಸ್ತಾಂತರಿಸಿ ಕೊಂಡಿರುವುದಾಗಿ ದಿನಾಂಕ 07.10.2021 ರ ಅನೌಪಚಾರಿಕ ಟಿಪ್ಪಣಿಯಲ್ಲಿ ಕಾರ್ಯಪಾಲಕ ಅಭಿಯಂತರರು, ಪೂರ್ವ ವಿಭಾಗ ಇವರು ವರದಿ ಮಾಡಿರುತ್ತಾರೆ.


ಮೇಲ್ಕಂಡ ಅಂಶಗಳ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೊಬಳಿ, ಹುಸ್ಕೂರು ಗ್ರಾಮದ ಸರ್ವೆ ನಂ. 172/5ಎ1 ರಲ್ಲಿನ ಹಾಲಿ ಅನುಭವದಂತೆ ಇರುವ ಒಟ್ಟು 01 ಎಕರೆ 16.5 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯನ್ನು ಕೆಟಿಸಿಪಿ ಕಾಯ್ದೆ 1961 ರ ಕಲಂ 17 (2-A), ಬಿಡಿಎ ಕಾಯ್ದೆ 1976 ರ ಕಲಂ 32 ಹಾಗೂ ವಲಯ ನಿಯಮಾವಳಿ Chapter 6.1 ರಂತೆ Demarcation & Development ಉದ್ದೇಶಕ್ಕಾಗಿ ಮಾತ್ರ ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮೋದನೆ ನೀಡಲಾಗಿದೆ.

1	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆ ವಿವಿಧ ಅಳತೆಯ ಒಟ್ಟು 30 ವಸತಿ ನಿವೇಶನಗಳಿದ್ದು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಪೂರ್ವಾನುಮೋದನೆ ಇಲ್ಲದೇ ನಿವೇಶನಗಳ ಅಳತೆ ಹಾಗೂ ನಿವೇಶನಗಳ ಒಟ್ಟು ಸಂಖ್ಯೆಯನ್ನು ಬದಲಾಯಿಸತಕ್ಕದ್ದಲ್ಲ.
2	ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಯಂತೆಯೇ ಬಡಾವಣೆ ಕಾರ್ಯಗಳನ್ನು ಕಾರ್ಯಗತ ಮಾಡುವುದು, ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಯಾವುದೇ ಬದಲಾವಣೆ ಮಾಡುವಂತಿಲ್ಲ.
3	ನಕ್ಷೆಯಲ್ಲಿ ಕಾಯ್ದಿರಿಸಿರುವ ನಾಲಾ ಬಫರ್ ಪ್ರದೇಶವನ್ನು ಯಥಾರೀತಿ ಕಾಯ್ದಿರಿಸತಕ್ಕದ್ದು. ಸದರಿ ಬಫರ್ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳತಕ್ಕದ್ದಲ್ಲ ಹಾಗೂ ಒತ್ತುವರಿ ಮಾಡತಕ್ಕದ್ದಲ್ಲ.
4	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಕುಡಿಯುವ ನೀರು, ತ್ಯಾಜ್ಯ ನೀರು ವಿಲೇವಾರಿ, ಒಳಚರಂಡಿ ವ್ಯವಸ್ಥೆಯನ್ನು ಅರ್ಜಿದಾರರೇ ಕಲ್ಪಿಸತಕ್ಕದ್ದು ಹಾಗೂ ಉದ್ದೇಶಿತ ವಸತಿ ವಿನ್ಯಾಸದಲ್ಲಿ ಒಟ್ಟು ಕ್ಷೇತ್ರದಲ್ಲಿ ಬೀಳುವ ಮಳೆ ನೀರು ವೃಥಾವಾಗಿ ಹೊರಗೆ ಹೋಗದಂತೆ ಉದ್ದೇಶಿತ ಜಮೀನಿನಲ್ಲಿಯೇ ಭೂಮಿಯ ಒಳಗಡೆ ಇಂಗುವಂತೆ ಮಾಡಲು ವಿನ್ಯಾಸವನ್ನು ಸಿದ್ಧಪಡಿಸಿ ಪೂರ್ಣ ವಿವರಗಳನ್ನು ನಕ್ಷೆಯಲ್ಲಿ ಗುರುತಿಸಿ ತೋರಿಸತಕ್ಕದ್ದು.

5	ಪ್ರಶ್ನಿತ ಪ್ರದೇಶವು ಗ್ರಾಮರಾಣಾಯಿಂದ ಪರಿಮಿತಿಯೊಳಗೆ ಬರುವ (Regulations for Rural Development) ಕಾರಣ ವಲಯ ನಿಯಮಾವಳಿಯಂತೆ F.A.R. ಅನ್ನು 1.00 ಕ್ಕೆ ಹಾಗೂ ಕಟ್ಟಡ ಅಂತಸ್ತನ್ನು G+1 ಕ್ಕೆ ಮಾತ್ರ ಸೀಮಿತಗೊಳಿಸತಕ್ಕದ್ದು. ಅದರಂತೆ ಸಕ್ಷಮ ಪ್ರಾಧಿಕಾರವು ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡತಕ್ಕದ್ದು.
6	ಪ್ರಶ್ನಿತ ಪ್ರದೇಶವು ಗ್ರಾಮರಾಣಾಯಿಂದ ಪರಿಮಿತಿಯೊಳಗೆ ಬರುವ (Regulations for Rural Development) ಕಾರಣ ವಲಯ ನಿಯಮಾವಳಿಯಂತೆ F.A.R. ಅನ್ನು 1.00 ಕ್ಕೆ ಹಾಗೂ ಕಟ್ಟಡ ಅಂತಸ್ತನ್ನು G+1 ಕ್ಕೆ ಮಾತ್ರ ಸೀಮಿತಗೊಳಿಸತಕ್ಕದ್ದು. ಅದರಂತೆ ಸಕ್ಷಮ ಪ್ರಾಧಿಕಾರವು ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡತಕ್ಕದ್ದು.
7	ವಸತಿ ಬಡಾವಣೆ ನಕ್ಷೆಯಲ್ಲಿ ತೋರಿಸಿರುವ ರಸ್ತೆ ಅಗಲಗಳನ್ನು ಯಾವುದೇ ಕಾರಣಕ್ಕೂ ಕಡಿಮೆ ಮಾಡಬಾರದು.
8	ಅರ್ಜಿದಾರರು ಉದ್ದೇಶಿಸಿರುವ ಜಮೀನಿನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಥವಾ ಖಾಸಗಿ ಸಂಘ / ವ್ಯಕ್ತಿಗಳ ಜಮೀನುಗಳೇನಾದರೂ ಸೇರಿಕೊಂಡಿರುವುದು ತಿಳಿದುಬಂದಲ್ಲಿ ಅಂತಹ ಸಂದರ್ಭದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಅನುಮೋದಿತ ಬಡಾವಣೆ ನಕ್ಷೆಯನ್ನು ಮಾರ್ಪಾಡು ಮಾಡಲು ಅಥವಾ ಹಿಂತೆಗೆದುಕೊಳ್ಳಲು ಅಧಿಕಾರವುಳ್ಳವರಾಗಿರುತ್ತಾರೆ.
9	ಪ್ರಸ್ತಾವನೆಗೆ ಸಂಬಂಧಿಸಿದಂತೆ ಅರ್ಜಿದಾರರು ಸುಳ್ಳು ದಾಖಲೆ ಅಥವಾ ಇನ್ನಿತರೆ ಪೋರ್ಜರಿ ದಾಖಲಾತಿಗಳನ್ನು ನೀಡಿರುವುದು ರುಜುವಾತಾದಲ್ಲಿ ಈಗ ನೀಡಿರುವ ಬಡಾವಣೆ ನಕ್ಷೆ ಅನುಮೋದನೆಯು ಕೆಟಿಸಿಪಿ ಕಾಯ್ದೆ ಕಲಂ 76 (O) ರಡಿಯಲ್ಲಿ ರದ್ದಾಗುವುದೆಂದು ಭಾವಿಸತಕ್ಕದ್ದು ಹಾಗೂ ಸಿವಿಲ್ ವ್ಯಾಜ್ಯಗಳೇನಾದರೂ ಇದ್ದಲ್ಲಿ ಪ್ರಾಧಿಕಾರವು ಜವಾಬ್ದಾರವಲ್ಲ.
10	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದೆ ಸೂಚಿಸಬಹುದಾದ ಎಲ್ಲಾ ತಾಂತ್ರಿಕ ವಿಷಯಗಳಿಗೆ ಹಾಗೂ ಶುಲ್ಕಗಳನ್ನು ತುಂಬುವುದರ ನಿರ್ಣಯಕ್ಕೆ ಅರ್ಜಿದಾರರು ಬದ್ಧರಾಗಿರುವುದು.
11	ಪ್ರಸ್ತಾವಿತ ವಿನ್ಯಾಸದಲ್ಲಿ ಘನತ್ಯಾಜ್ಯಗಳನ್ನು ಹಸಿತ್ಯಾಜ್ಯ, ಒಣತ್ಯಾಜ್ಯ, ಪ್ಲಾಸ್ಟಿಕ್ ಮತ್ತು ಇತ್ಯಾದಿ ವಿಂಗಡಿಸಿ. Compost ಮಾಡಲು ಸೂಕ್ತ ಸ್ಥಳವನ್ನು ಕಾಯ್ದಿರಿಸತಕ್ಕದ್ದು.
12	ವಸತಿ ವಿನ್ಯಾಸದಲ್ಲಿ ಎಲ್ಲಾ ರಸ್ತೆಗಳನ್ನು IRC Specification ಪ್ರಕಾರ ಅಭಿವೃದ್ಧಿಪಡಿಸತಕ್ಕದ್ದು, ಅದಕ್ಕೂ ಮುಂಚೆ ಅಂದಾಜು ಪಟ್ಟಿಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಭಿಯಂತರ ವಿಭಾಗದಿಂದ ಅನುಮೋದಿಸಿಕೊಳ್ಳತಕ್ಕದ್ದು, ರಸ್ತೆ ಅಭಿವೃದ್ಧಿ ಪಡಿಸುವ ಸಮಯದಲ್ಲಿ ಅಭಿಯಂತರ ವಿಭಾಗದಿಂದ ಸ್ಥಳ ಪರಿಶೀಲನೆಗಾಗಿ ಮತ್ತು ಕಾಮಗಾರಿ ಪರಿಶೀಲನೆಗೆ ಅನುವುಮಾಡಿಕೊಡತಕ್ಕದ್ದು.
13	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೂ ಸೋಲಾರ್ ಲೈಟಿಂಗ್ ಮತ್ತು ಸೋಲಾರ್ ವಾಟರ್ ಹೀಟಿಂಗ್ ವ್ಯವಸ್ಥೆಯನ್ನು ಅಳವಡಿಸತಕ್ಕದ್ದು.
14	ನಿವೇಶನಗಳನ್ನು ಯಾವ ಉದ್ದೇಶಕ್ಕಾಗಿ ಕಾಯ್ದಿರಿಸಿದೆಯೋ ಅದೇ ಉದ್ದೇಶದಿಂದ ಬೇರೆ ಉದ್ದೇಶಕ್ಕೆ ಯಾವುದೇ ಕಾರಣದಿಂದಲೂ ಬದಲಾಯಿಸಬಾರದು.
15	ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡುವ ಪೂರ್ವಭಾವಿಯಾಗಿ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ಕಟ್ಟಡ ನಕ್ಷೆಗೆ ಅನುಮೋದನೆ ಪಡೆಯತಕ್ಕದ್ದು.
16	ಸಿವಿಲ್ ಕಾಮಗಾರಿ ಕೆಲಸಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೇಲ್ವಿಚಾರಣೆಯಲ್ಲಿ ಅರ್ಜಿದಾರರೇ ಕಾರ್ಯಗತ ಮಾಡತಕ್ಕದ್ದು. ಸಿವಿಲ್ ಕಾಮಗಾರಿಗೆ BWSSB ಯವರಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಖರೀದಿಸಿ ಉಪಯೋಗಿಸತಕ್ಕದ್ದು.
17	ಅಭಿವೃದ್ಧಿದಾರರು ಕೊಳಚೆ ನೀರನ್ನು ಬಯಲುಜಾಗ / ಖಾಲಿ ಜಾಗಗಳಿಗೆ ಬಿಡದೇ ಸಂಸ್ಕರಿಸಿ ಕುಡಿಯುವ ನೀರಿನ ಹೊರತಾಗಿ ಉಳಿದ ಬಳಕೆಗಾಗಿ ಬಳಸತಕ್ಕದ್ದು.
18	ಬಡಾವಣೆಯಲ್ಲಿನ ಪ್ರತಿ ನಿವೇಶನಕ್ಕೆ ಗೃಹ ಬಳಕೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗಾಗಿ ಪ್ರತ್ಯೇಕ ಕೊಳವೆಗಳನ್ನು ಒದಗಿಸತಕ್ಕದ್ದು. ಕುಡಿಯುವ ನೀರು ಮತ್ತು ಇತರೆ ಉಪಯೋಗಗಳಿಗೆ Dual Piping System ಅಳವಡಿಸುವುದು.

19	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಮರಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು. ಹಾಗೂ ಸದರಿ ಉದ್ದೇಶಕ್ಕಾಗಿ ಕಾಯ್ದಿರಿಸಿ ಉಪಯೋಗಿಸತಕ್ಕದ್ದು ಬೇರೆ ಯಾವುದೇ ಉದ್ದೇಶಗಳಿಗೆ ಬದಲಾಯಿಸಬಾರದು.
20	ಬೆಸ್ಕಾಂ ನಿರ್ದೇಶನದಂತೆ ಬಡಾವಣೆಯಲ್ಲಿ ವಿದ್ಯುಚ್ಛಕ್ತಿ ಅಳವಡಿಸಲು ಕ್ರಮಕೈಗೊಳ್ಳತಕ್ಕದ್ದು.
21	ಸದರಿ ವಸತಿ ವಿನ್ಯಾಸದಲ್ಲಿ ಅರ್ಥಿಕವಾಗಿ ಹಿಂದುಳಿದ ವರ್ಗದವರಿಗೆ [EWS] ಮತ್ತು ಕಡಿಮೆ ಆದಾಯ ವರ್ಗದವರಿಗಾಗಿ [LIG] ವಸತಿ ಬಡಾವಣೆ ನಕ್ಷೆಯಲ್ಲಿ ಪ್ರಾಧಿಕಾರದ ದಿನಾಂಕ 08.11.2010 ರ ಸುತ್ತೋಲೆಯಂತೆ ಒಟ್ಟು ವಸತಿ ಘಟಕಗಳ ಶೇ. 10 ರಷ್ಟು ವಸತಿ ಘಟಕಗಳನ್ನು [EWS] ಅರ್ಥಿಕ ದುರ್ಬಲ ವರ್ಗದವರಿಗಾಗಿ ಮತ್ತು (LIG) ಕಡಿಮೆ ಆದಾಯ ವರ್ಗದವರಿಗಾಗಿ ಕಾಯ್ದಿರಿಸತಕ್ಕದ್ದು. ಅರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿ [EWS] ಕಾಯ್ದಿರಿಸಿದ ವಸತಿ ನಿವೇಶನಗಳನ್ನು ಸಮಾಮೇಲನಗೊಳಿಸಿದ್ದಲ್ಲಿ ಸದರಿ ಉದ್ದೇಶವೇ ವಿಫಲವಾಗುವುದರಿಂದ EWS ಗಾಗಿ ಕಾಯ್ದಿರಿಸಿರುವ ನಿವೇಶನಗಳನ್ನು ಸಮಾಮೇಲನಗೊಳಿಸಬಾರದು.
22	ಗ್ರಾಮೀಣ ನೀರು ಸರಬರಾಜು, ನೈರ್ಮಲ್ಯ ಇಲಾಖೆ, BESCOM ಇಲಾಖೆಗಳಿಂದ ಪಡೆದ NOC ಗಳನ್ನು ಸಕ್ಷಮ ಪ್ರಾಧಿಕಾರಕ್ಕೆ ಸಲ್ಲಿಸುವುದು.
23	ಬಡಾವಣೆ ನಕ್ಷೆಯಲ್ಲಿ Transformer Yard, RWH, SWM, OHT ಗಳಿಗಾಗಿ ಸೂಕ್ತ ಜಾಗಗಳನ್ನು ಕಾಯ್ದಿರಿಸಿದ್ದು, ಇವುಗಳನ್ನು ಬದಲಾಯಿಸುವಂತಿಲ್ಲ ಹಾಗೂ ಸಂಬಂಧಪಟ್ಟ ಸಂಸ್ಥೆಯ ಅಭಿಪ್ರಾಯದಂತೆ ಅಭಿವೃದ್ಧಿಪಡಿಸುವುದು ಹಾಗೂ Transformer ಗಳನ್ನು ರಸ್ತೆಯಲ್ಲಿ ಅಳವಡಿಸದೇ ಇದಕ್ಕಾಗಿಯೇ ಕಾಯ್ದಿರಲಾಗಿರುವ yard ಪ್ರದೇಶದಲ್ಲಿಯೇ ನಿರ್ಮಿಸುವುದು.
24	ಪ್ರಶ್ನಿತ ಪ್ರದೇಶದಲ್ಲಿನ ನೈಸರ್ಗಿಕವಾಗಿ ಅಥವಾ RS ನಕ್ಷೆ ಅಥವಾ RMP ರಂತೆ ಹಾದು ಹೋಗುವ ಹಲ್ಲ ಮತ್ತು ಕೊಳ್ಳುಗಳನ್ನು ಹಾಗೂ ಬಂಡಿದಾರಿ, ಕಾಲುದಾರಿಗಳನ್ನು ಒತ್ತುವರಿ ಮಾಡಬಾರದು, ನೀರಿ ಹರಿವಿಗೆ ಅಡಚಣೆ ಉಂಟು ಮಾಡದೇ ಸರಾಗವಾಗಿ ನೀರು ಹರಿದು ಹೋಗುವಂತೆ ಅಭಿವೃದ್ಧಿಪಡಿಸತಕ್ಕದ್ದು.
25	ಅನುಮೋದಿತ ವಿನ್ಯಾಸ ನಕ್ಷೆಯನ್ನು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ರೇರಾ) ದಲ್ಲಿ ನೋಂದಣಿ ಮಾಡಿಸುವುದು.
26	ಅಭಿವೃದ್ಧಿದಾರರು ಉದ್ಯಾನವನಕ್ಕಾಗಿ ಕಾಯ್ದಿರಿಸಿರುವ ಪ್ರದೇಶವು ಸೇರಿದಂತೆ ಬಡಾವಣೆಯಲ್ಲಿನ ಒಂದು ಹೆಕ್ಟೇರ್ ಪ್ರದೇಶದಲ್ಲಿ 40 ಮರಗಳಂತೆ ವಿವಿಧ ಜಾತಿಯ ಗಿಡಮರಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು.
27	ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಿಧಿಸುವ ಇತರೆ ಷರತ್ತುಗಳಿಗೆ ಬದ್ಧರಾಗಿರುವುದು.

ಮೇಲ್ಕಂಡ ಷರತ್ತುಗಳೊಂದಿಗೆ KTCP ಕಾಯ್ದೆ 1961 ರ ಕಲಂ 17[2-A] ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಕಾರಿ ಹೊಬಳಿ, ಹುಸ್ಕೂರು ಗ್ರಾಮದ ಸರ್ವೆ ನಂ. 172/5ಎ1 ರಲ್ಲಿನ ಒಟ್ಟು 01 ಎಕರೆ 18 ಗುಂಟೆ ವಿಸ್ತೀರ್ಣದ ಪ್ರದೇಶದಲ್ಲಿ Demarcation & Development ಉದ್ದೇಶಕ್ಕಾಗಿ ಮಾತ್ರ ತಾತ್ಕಾಲಿಕ ವಸತಿ ಬಡಾವಣೆ ನಕ್ಷೆಗೆ ಅನುಮೋದನೆ ನೀಡಲಾಗಿದೆ


 ಆಯುಕ್ತರು,
 ಭೌತಪ್ರಾ. ಬೆಂಗಳೂರು


ಇವರಿಗೆ,

ಶ್ರೀ ಕೆ.ಜೆ. ಜಾರ್ಜ್,
 # 87, 1 ನೇ ಅವಿನಿಯೂ, ಟೀಚರ್ಸ್ ಕಾಲೋನಿ,
 ಕೋರಮಂಗಲ, ಬೆಂಗಳೂರು 560 034,